



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ , ೧೩, ಜನವರಿ, ೨೦೨೨ (ಪುಷ್ಯ, ೨೩, ಶಕವರ್ಷ, ೧೯೪೩) BENGALURU, THURSDAY, 13, JANUARY , 2022 (PUSHYA , 23, SHAKAVARSHA, 1943)	ನಂ. ೪೮ No. 48
------------------------	--------------------------------------------------------------------------------------------------------------------------------------------	------------------

DEPARTMENT OF PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 53 SHASANA 2021, BENGALURU, DATED: 13.01.2022

The Karnataka Land Revenue (Amendment) Bill, 2021 ಇದಕ್ಕೆ 2022ರ ಜನವರಿ ತಿಂಗಳ 11ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 03 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV)ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

THE KARNATAKA LAND REVENUE (AMENDMENT) ACT, 2021

(Received the assent of the Governor on the 11th day of January, 2022)

An Act further to amend the Karnataka Land Revenue Act, 1964.

Whereas it is expedient further to amend the Karnataka Land Revenue Act, 1964 (Karnataka Act 12 of 1964), for the purposes hereinafter appearing;

Be it enacted by the Karnataka State Legislature in the Seventy second year of the Republic of India, as follows:-

1. Short title and commencement.- (1) This Act may be called the Karnataka Land Revenue (Amendment) Act, 2021.

(2) It shall come into force at once.

2. Amendment of section 18A.- In the Karnataka Land Revenue Act, 1964, (Karnataka Act 12 of 1964) (hereinafter referred to as the principal Act), in section 18A, in sub-section (1), after the words, figures, letters and brackets “for the

purposes of the third proviso to section 128 and of clause (c) of section 131”, the words “and such other purposes” shall be inserted.

3. Amendment of section 128.- In section 128 of Principal Act, in sub section (1), in the third proviso, after the words “by a Licensed Surveyor”, the words “or as prescribed” shall be inserted.

4. Amendment of section 131.- In section 131 of the Principal Act, in clause (c), after the words “by a Licensed Surveyor”, the words “or as prescribed” shall be inserted.

By Order and in the name of
the Governor of Karnataka,

G.SRIDHAR

Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯಾ 53 ಶಾಸನ 2021, ಬೆಂಗಳೂರು, ದಿನಾಂಕ: 13.01.2022.

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Amendment) Act, 2021 (Karnataka Act No. 03 of 2022) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV)ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2022 ರ ಕರ್ನಾಟಕ ಅಧಿನಿಯಮ ಸಂಖ್ಯೆ: 03

(2022 ರ ಜನವರಿ ತಿಂಗಳ 13ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಅಧಿನಿಯಮ, 2021

(2022 ರ ಜನವರಿ ತಿಂಗಳ 11ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಭೂಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ ಸಂಖ್ಯೆ: 12) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಭೂಕಂದಾಯ (ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 18ಎ ಪ್ರಕರಣದ ತಿದ್ದುಪಡಿ.- ಕರ್ನಾಟಕ ಭೂಕಂದಾಯ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮ ಎಂದು ಉಲ್ಲೇಖಿಸಲಾಗಿದೆ) 18ಎ ಪ್ರಕರಣದ (1)ನೇ ಉಪಪ್ರಕರಣದಲ್ಲಿ "128ನೇ ಪ್ರಕರಣದ 3ನೇ ಪರಂತುಕದ ಮತ್ತು 131ನೇ ಪ್ರಕರಣದ (ಸಿ) ಖಂಡದ ಉದ್ದೇಶಗಳಿಗಾಗಿ" ಎಂಬ ಪದಗಳು, ಅಂಕಿಗಳು ಮತ್ತು ಅವರಣ ಚಿಹ್ನೆಗಳ ತರುವಾಯ "ಮತ್ತು ಇತರ ಅಂತಹ ಉದ್ದೇಶಗಳಿಗಾಗಿ" ಎಂಬ ಪದಗಳನ್ನು ಸೇರಿಸತಕ್ಕದ್ದು.

3. 128ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 128ನೇ ಪ್ರಕರಣದ (1)ನೇ ಉಪ ಪ್ರಕರಣದಲ್ಲಿನ ಮೂರನೇ ಪರಂತುಕದಲ್ಲಿ "ಲೈಸೆನ್ಸ್ ಹೊಂದಿದ ಮೋಜಣಿದಾರನಿಂದ" ಎಂಬ ಪದಗಳ ತರುವಾಯ "ಅಥವಾ ನಿಯಮಿಸಲಾದಂತೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

4. 131ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 131ನೇ ಪ್ರಕರಣದ (ಸಿ) ಖಂಡದಲ್ಲಿ "ಲೈಸೆನ್ಸ್ ಹೊಂದಿದ ಮೋಜಣಿದಾರನಿಂದ" ಎಂಬ ಪದಗಳ ತರುವಾಯ "ಅಥವಾ ನಿಯಮಿಸಲಾದಂತೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

The above translation of **the Karnataka Land Revenue (Amendment) Act, 2021 (Karnataka Act 03 of 2022)** shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

ಧಾವರ್ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ.ಶ್ರೀಧರ್
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.